

## ರೂತಳು

### ಯೆಹೂದಲ್ಲ ಬರಗಾಲ

1 ನ್ಯಾಯೋಧೀಶರು ಆಳುತ್ತಿದ್ದಾಗ ದೇಶದಲ್ಲ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೆತ್ಲೆಹೇಮ್ ನಗರವನ್ನು ಬಿಟ್ಟು ಮೊರಾಬ್ ಬೆಟ್ಟಪ್ರದೇಶಕ್ಕೆ ಹೋದನು. 2 ಅವನ ಹೆಂಡತಿಯ ಹೆಸರು “ನೊವೊಮಿ.” ಅವನ ಇಬ್ಬರು ಗಂಡುಮಕ್ಕಳ ಹೆಸರುಗಳು: ಮಹ್ಲೇನ್ ಮತ್ತು ಕಿಲ್ಯೋನ್. ಅವರು ಯೆಹೂದಪ್ರಾಂತದ ಎಫ್ರಾತಿಗೆ ಸೇರಿದ ಬೆತ್ಲೆಹೇಮಿನ ನಿವಾಸಿಗಳು. ಇವರು ಮೊರಾಬ್ ಬೆಟ್ಟಪ್ರದೇಶಕ್ಕೆ ಹೋಗಿ ಅಲ್ಲಿಯೇ ನೆಲೆಸಿದರು.

3 ಕೆಲವು ದಿನಗಳಾದ ಮೇಲೆ ನೊವೊಮಿಯ ಗಂಡನಾದ ಎಲೀಮೆಲೆಕನು ಮರಣಹೊಂದಿದನು. ನೊವೊಮಿ ಮತ್ತು ಆಕೆಯ ಇಬ್ಬರು ಗಂಡುಮಕ್ಕಳು ಅಲ್ಲಿ ತಮ್ಮ ಜೀವನವನ್ನು ಮುಂದುವರಿಸಿದರು. 4 ಆಕೆಯ ಗಂಡುಮಕ್ಕಳು ಮೊರಾಬ್ ದೇಶದ ಸ್ತ್ರೀ ಯರನ್ನು ಮದುವೆ ಯಾದರು. ಒಬ್ಬನ ಹೆಂಡತಿಯ ಹೆಸರು ಒಫಾಫ, ಇನ್ನೊಬ್ಬನ ಹೆಂಡತಿಯ ಹೆಸರು ರೂತ್. ಅವರು ಮೊರಾಬ್‌ನಲ್ಲ ಸುಮಾರು ಹತ್ತು ವರ್ಷವಿದ್ದರು.

5 ಬಳಿಕ ಮಹ್ಲೇನ್ ಮತ್ತು ಕಿಲ್ಯೋನ್ ಸಹ ಸತ್ತುಹೋದರು. ಹೀಗಾಗಿ ನೊವೊಮಿಯು ತನ್ನ ಗಂಡನನ್ನೂ ಇಬ್ಬರು ಗಂಡುಮಕ್ಕಳನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.

### ಸ್ವದೇಶಕ್ಕೆ ನೊವೊಮಿಯ ಪ್ರಯಾಣ

6 ನೊವೊಮಿಯು ಮೊರಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದ್ದರಿಂದ ಆಕೆಯು ಮೊರಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು. 7 ಅವಳು ಮತ್ತು ಅವಳ ಸೊಸೆಯಂದಿರು ತಾವು ಈವರೆಗೆ ಇದ್ದ ಸ್ಥಳವನ್ನು ಬಿಟ್ಟು ಯೆಹೂದ ಪ್ರಾಂತಕ್ಕೆ ಹೊರಟರು.

8 ಆಗ ನೊವೊಮಿ ತನ್ನ ಸೊಸೆಯಂದಿರಿಗೆ, “ನೀವಿಬ್ಬರೂ ನಿಮ್ಮ ತಂದೆತಾಯಿಗಳ ಮನೆಗೆ ಹೋಗಿ. ನೀವು ನನ್ನನ್ನೂ ಸತ್ತುಹೋದ ನನ್ನ ಇಬ್ಬರು ಮಕ್ಕಳನ್ನೂ ತುಂಬ ಪ್ರೀತಿಯಿಂದ ನೋಡಿಕೊಂಡಿದ್ದೀರಿ. ಯೆಹೋವನು ನಿಮಗೆ ಅಷ್ಟೇ ಕೃಪೆಯನ್ನೂ ಪ್ರೀತಿಯನ್ನೂ ತೋರಲ ಎಂದು ನಾನು ಪ್ರಾರ್ಥಿಸುತ್ತೇನೆ. 9 ನೀವಿಬ್ಬರೂ ಮದುವೆ ಮಾಡಿಕೊಂಡು ಒಳ್ಳೆಯ ಕುಟುಂಬವನ್ನು ಹೊಂದಿಕೊಳ್ಳಲು ಯೆಹೋವನು

ನಿಮಗೆ ಸಹಾಯಮಾಡಲ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಹೇಳಿ ತನ್ನ ಸೌಸೆಯಂದಿರಿಗೆ ಮುದ್ದಿಟ್ಟಳು. ಅವರೆಲ್ಲರೂ ಅಳತೊಡಗಿದರು.

10 ಅವಳ ಸೌಸೆಯಂದಿರು, “ನಾಮ ನಿನ್ನ ಸಂಗಡ ಬಂದು ನಿನ್ನ ಜನರೊಡನೆ ಇರುತ್ತೇವೆ” ಎಂದರು.

11 ಆದರೆ ನೌವೌಮಿ, “ಬೇಡ ಮಕ್ಕಳೆ, ನಿಮ್ಮ ಮನೆಗಳಿಗೆ ಹಿಂತಿರುಗಿಹೋಗಿರಿ. ನನ್ನ ಸಂಗಡ ನೀವೇಕೆ ಬರಬೇಕು? ನಾನು ನಿಮಗೆ ಸಹಾಯ ಮಾಡಲಾರೆ. ನಿಮ್ಮನ್ನು ಮದುವೆಯಾಗುವಂಥ ಗಂಡುಮಕ್ಕಳು ನನ್ನಲ್ಲ. 12 ನಿಮ್ಮ ತವರೂರಿಗೆ ಹೋಗಿರಿ! ನಾನು ಇನ್ನೊಂದು ಮದುವೆಯಾಗುವುದಕ್ಕೂ ಸಾಧ್ಯವಿಲ್ಲ. ನನಗೆ ತುಂಬಾ ವಯಸ್ಸಾಗಿದೆ. ನಾನು ನಿಮಗೆ ಸಹಾಯ ಮಾಡಲಾರೆ. ನಾನು ಇಂದು ರಾತ್ರಿಯೇ ಗರ್ಭಧರಿಸಿ ಇಬ್ಬರು ಗಂಡುಮಕ್ಕಳನ್ನು ಹೆತ್ತರೂ ನಿಮಗೆ ಅದರಿಂದ ಪ್ರಯೋಜನವಿಲ್ಲ.

13 ನೀವು ಅವರನ್ನು ಮದುವೆಯಾಗಬೇಕಾದರೆ ಅವರು ಬೆಳೆದು ಪ್ರಾಯಕ್ಕೆ ಬರುವವರೆಗೆ ಕಾದುಕೊಂಡಿರಬೇಕಾಗುತ್ತದೆ. ನೀವು ಗಂಡಂದಿರ ಸಲುವಾಗಿ ಅಷ್ಟುಕಾಲ ಕಾದುಕೊಂಡಿರುವುದು ನನಗಿಷ್ಟವಿಲ್ಲ. ಅದು ನನಗೆ ದುಃಖವನ್ನು ಉಂಟುಮಾಡುತ್ತದೆ. ನಿಮ್ಮ ಕುರಿತು ನಾನು ತುಂಬಾ ದುಃಖಪಡುತ್ತೇನೆ, ಯೆಹೋವನ ಹಸ್ತಮ ನನಗೆ ವಿರುದ್ಧವಾಗಿದೆ” ಎಂದು ಹೇಳಿದಳು.

14 ಅವರೆಲ್ಲರೂ ಮತ್ತೊಮ್ಮೆ ಗಟ್ಟಿಯಾಗಿ ಅತ್ತರು. ಒರ್ಫಾಳು ನೌವೌಮಿಗೆ ಮುದ್ದಿಟ್ಟು ಹೊರಟುಹೋದಳು. ಆದರೆ ರೂತಳು ಅವಳನ್ನು ಮುದ್ದಿಟ್ಟು ಆಕೆಯೊಂದಿಗೆ ಉಳಿದುಕೊಂಡಳು.

15 ನೌವೌಮಿಯು ಆಕೆಗೆ, “ನೋಡು, ನಿನ್ನ ಓರಗಿತ್ತಿಯು ಮತ್ತೆ ತನ್ನ ಜನರ ಬಳಿಗೂ ತನ್ನ ದೇವತೆಗಳ ಬಳಿಗೂ ಹೋಗುತ್ತಿದ್ದಾಳೆ. ನೀನೂ ಹಾಗೆಯೇ ಮಾಡು” ಎಂದು ಹೇಳಿದಳು.

16 ಅದಕ್ಕೆ ರೂತಳು, “ನಿನ್ನನ್ನು ಬಿಟ್ಟು ಸ್ವಜನರ ಬಳಿಗೆ ಹಿಂದಿರುಗಿ ಹೋಗಿ ಎಂದು ನನಗೆ ಒತ್ತಾಯ ಮಾಡಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು. ನೀನು ವಾಸಿಸುವಲ್ಲಿ ನಾನೂ ವಾಸಿಸುವೆನು. ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. 17 ನೀನು ಸಾಯುವಲ್ಲಿ ನಾನೂ ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಬೇಕು. ಈ ಪ್ರತಿಜ್ಞೆಯನ್ನು ನಾನು ಪೂರ್ಣಗೊಳಿಸದಿದ್ದರೆ ನನ್ನನ್ನು ಶಿಕ್ಷಿಸು ಎಂದು ನಾನು ಯೆಹೋವನಲ್ಲಿ ಕೇಳಿಕೊಳ್ಳುತ್ತೇನೆ. ಮರಣಮ ಮಾತ್ರ ನಮ್ಮಿಬ್ಬರನ್ನು ಅಗಲಿಸಬಲ್ಲದು” ಎಂದು ದೃಢವಾಗಿ ಹೇಳಿದಳು.

### ಸ್ವದೇಶಕ್ಕೆ ಆಗಮನ

18 ರೂತಳು ತನ್ನ ಜೊತೆಗೆ ಬರಲು ದೃಢನಿಶ್ಚಯ ಮಾಡಿರುವುದು ನೌವೌಮಿಗೆ ತಿಳಿಯಿತು. ಆದ್ದರಿಂದ ನೌವೌಮಿಯು ರೂತಳೊಡನೆ ವಾದಮಾಡಲಲ್ಲ.

19 ಅವರಿಬ್ಬರೂ ಪ್ರಯಾಣ ಮಾಡಿ ಬೆತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೆತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು.

20 ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ ಎಂದು ಕರೆಯದೆ, ನನ್ನನ್ನು ಮಾರಾ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ. 21 ಇಲ್ಲದ ಹೋಗುವಾಗ ಭಾಗ್ಯವಂತಳಾಗಿ ಹೋದೆನು; ಆದರೆ ಈಗ ಯೆಹೋವನು ನನ್ನನ್ನು ಬರಿಗೈಯಲ್ಲಿ ಮನೆಗೆ ಕರೆತಂದಿದ್ದಾನೆ. ಯೆಹೋವನು ನನ್ನನ್ನು ದುಃಖಿತಳನ್ನಾಗಿ ಮಾಡಿದ್ದಾನೆ. ಹೀಗಿರುವಾಗ ನೀವೇಕೆ ನನ್ನನ್ನು ‘ನೊವೊಮಿ’ ಎಂದು ಕರೆಯಬೇಕು? ಸರ್ವಶಕ್ತನಾದ ದೇವರು ನನಗೆ ಸಾಕಷ್ಟು ಕಷ್ಟ ಕೊಟ್ಟಿದ್ದಾನೆ” ಎಂದು ಹೇಳಿದಳು.

22 ಹೀಗೆ ನೊವೊಮಿ ಮತ್ತು ಅವಳ ಸೌಸೆ ಮೊಠಾಬ್ಯಳಾದ ರೂತಳು ಮೊಠಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದರು. ಯೆಹೂದ ದೇಶದ ಬೆತ್ಲೆಹೇಮಿಗೆ ಇವರಿಬ್ಬರೂ ಜವೆ ಗೋಧಿಯ ಸ್ಥಾಯಿ ಆರಂಭಕಾಲದಲ್ಲಿ ಬಂದರು.

## 2

### ರೂತಳಿಗೆ ಬೋವಜನ ಭೇಟಿ

1 ಬೆತ್ಲೆಹೇಮಿನಲ್ಲಿ ಬೋವಜನಿಂಬ ಒಬ್ಬ ಐಶ್ವರ್ಯವಂತನಿದ್ದನು. ಬೋವಜನು ಎಲೀಮೆಲೆಕನ ಕುಟುಂಬದವನಾಗಿದ್ದು ನೊವೊಮಿಯ ಸಮೀಪದ ಸಂಬಂಧಿಯಾಗಿದ್ದನು.

2 ಒಂದು ದಿನ ಮೊಠಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಗಳಿಗೆ ಹೋಗುತ್ತೇನೆ. ಯಾರಾದರೂ ದಯೆತೋರಿ ತಮ್ಮ ಹೊಲದಲ್ಲಿ ಹಕ್ಕಲನ್ನು ಆರಿಸಲು ಅನುಮತಿ ಕೊಡಬಹುದು” ಎಂದಳು.

3 ನೊವೊಮಿಯು, “ಆಗಲ ಮಗಳೇ, ಹಾಗೆಯೇ ಮಾಡು” ಅಂದಳು.

ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾಯುತ್ತಾ ಎಲೀಮೆಲೆಕನ ಗೋತ್ರದವನಾದ ಬೋವಜನ ಹೊಲಕ್ಕೆ ಬಂದಳು.

4 ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು.

ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.

5 ಆಗ ಬೋವಜನು ಕೊಯ್ಯುವವರ ಮೇಲ್ವಿಚಾರಕನಾಗಿದ್ದ ತನ್ನ ಸೇವಕನನ್ನು, “ಆ ಸ್ತ್ರೀ ಯಾರು?” ಎಂದು ಕೇಳಿದನು.

6 ಆ ಸೇವಕನು, “ಅವಳು ಮೊಠಾಬ್ ಬೆಟ್ಟಪ್ರದೇಶದಿಂದ ನೊಮೊಮಿಯ ಸಂಗಡ ಬಂದ ಮೊಠಾಬ್ಯರ ಸ್ತ್ರೀ . 7 ಅವಳು ಇಂದು ಬೆಳಗಿನ ಜಾವದಲ್ಲ ಬಂದು, ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾರಿಸಿಕೊಳ್ಳಬಹುದೇ? ಎಂದು ನನ್ನನ್ನು ಕೇಳಿದಳು. ಆಗಿನಿಂದ ಅವಳು ಆ ಕೆಲಸವನ್ನು ಮಾಡುತ್ತಿದ್ದಾಳೆ. ಆಕೆ ಸ್ವಲ್ಪ ಹೆಚ್ಚು ಮಾತ್ರ ಆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡಳು” ಎಂದು ಉತ್ತರಕೊಟ್ಟನು.

8 ಆಗ ಬೋವಜನು ರಾತಳಿಗೆ, “ಮಗಳೇ, ನೀನು ನನ್ನ ಹೊಲದಲ್ಲೆಯೇ ಧಾನ್ಯವನ್ನು ಶೇಖರಿಸು. ನೀನು ಬೇರೆಯವರ ಹೊಲಕ್ಕೆ ಹೋಗುವ ಅವಶ್ಯಕತೆಯಿಲ್ಲ. ನನ್ನ ಹೆಣ್ಣಾಳುಗಳ ಹಿಂದೆಯೇ ನೀನು ಹೋಗುತ್ತಿರು. 9 ಅವರು ಯಾವ ಹೊಲಕ್ಕೆ ಹೋಗುತ್ತಾರೆಯೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೊಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇರುವ ನೀರನ್ನೇ ಕುಡಿ” ಎಂದು ಹೇಳಿದನು.

10 ಆಗ ರಾತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.

11 ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊಮೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನು ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವೆ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊಮೊಮಿಯ ಜೊತೆ ಇಲ್ಲಗೆ ಬಂದಿರುವೆ. 12 ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು\* ಕೋರಿ ಬಂದಿರುವೆಯೋಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.

13 ಆಗ ರಾತಳು, “ನನ್ನ ಸ್ವಾಮೀ, ನೀನು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲಿದ್ದರೂ ನೀನು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.

14 ಊಟದ ಸಮಯದಲ್ಲ ಬೋವಜನು ರಾತಳಿಗೆ, “ಇಲ್ಲ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳರಸದಲ್ಲ ಅದ್ದಿಕೊಂಡು ತಿನ್ನು” ಎಂದು ಹೇಳಿದನು.

\* 2:12: ಆಶ್ರಯ ಅಕ್ಷರಶಃ, ಆತನ ರಕ್ಷಣೆಗಳ ಮರೆಯನ್ನು.

ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು. <sup>15</sup> ಆಗ ರೂತಳು ಎದ್ದು ಪುನಃ ಕೆಲಸಕ್ಕೆ ಹೋದಳು.

ಆಗ ಬೋವಜನು ತನ್ನ ಸೇವಕರಿಗೆ, “ರೂತಳು ಕಣದಲ್ಲರುವ ಸಿಮೆಡುಗಳ ಸುತ್ತಲೂ ಹಕ್ಕಲು ಆರಿಸಿಕೊಳ್ಳಲಿ; ಅವಳನ್ನು ತಡೆಯಬೇಡಿ. <sup>16</sup> ಅವಳಿಗಾಗಿ ಕಟ್ಟುಗಳಿಂದ ಕೆಲಮೆ ತುಂಬು ತೆನೆಗಳನ್ನೇ ಬಿಟ್ಟು ಅವಳ ಕೆಲಸ ಸುಲಭಗೊಳಿಸಿ. ಆ ಧಾನ್ಯವನ್ನು ತೆಗೆದುಕೊಂಡರೆ ಅವಳನ್ನು ಗದರಿಸಬೇಡಿ” ಎಂದು ಆಜ್ಞಾಪಿಸಿದನು.

**ನೊಮೊಮಿಯು ಬೋವಜನ ವಿಷಯ ತಿಳಿಯಿತು**

<sup>17</sup> ರೂತಳು ಸಾಯಂಕಾಲದವರೆಗೆ ಹೊಲದಲ್ಲ ಕೆಲಸ ಮಾಡಿದಳು. ಸಾಯಂಕಾಲ ತೆನೆಗಳನ್ನು ಬಡಿದು ಕಾಳನ್ನು ಹೊಟ್ಟಿಸಿಂದ ಬೇರ್ಪಡಿಸಿದಳು. ಸುಮಾರು ಮೂವತ್ತು ಸೇರು<sup>†</sup> ಜವೆಗೋಧಿ ಸಿಕ್ಕಿತು. <sup>18</sup> ರೂತಳು ತನ್ನ ಅತ್ತೆಗೆ ತೋರಿಸುಮದಕ್ಕಾಗಿ ಆ ಧಾನ್ಯವನ್ನು ಪಟ್ಟಣಕ್ಕೆ ತೆಗೆದುಕೊಂಡು ಹೋದಳು. ಇದಲ್ಲದೆ ತಾನು ಮಧ್ಯಾಹ್ನ ಊಟ ಮಾಡುವಾಗ ತೆಗೆದಿಟ್ಟ ಆಹಾರವನ್ನು ಸಹ ಅವಳಿಗೆ ಕೊಟ್ಟಳು.

<sup>19</sup> ಅವಳ ಅತ್ತೆಯು ಅವಳಿಗೆ, “ಈ ಧಾನ್ಯವನ್ನೆಲ್ಲಾ ನೀನು ಎಲ್ಲೆಂದ ಶೇಖರಿಸಿದೆ? ನೀನು ಎಲ್ಲ ಕೆಲಸ ಮಾಡಿದೆ? ನಿನಗೆ ಸಹಾಯ ಮಾಡಿದ ಮನುಷ್ಯನಿಗೆ ಶುಭವಾಗಲಿ” ಎಂದಳು.

ಅದಕ್ಕೆ ರೂತಳು, “ನಾನು ಇಂದು ಯಾರ ಹತ್ತಿರ ಕೆಲಸ ಮಾಡಿದೆನೋ ಆ ಮನುಷ್ಯನ ಹೆಸರು ಬೋವಜ” ಎಂದು ಹೇಳಿದಳು.

<sup>20</sup> ನೊಮೊಮಿಯು ತನ್ನ ಸೊಸೆಗೆ, “ಯೆಹೋವನು ಅವನಿಗೆ ಕೃಪೆತೋರಲಿ. ಯೆಹೋವನು ಸತ್ತುಹೋದವರಿಗೂ ಬದುಕಿರುವವರಿಗೂ ದಯೆತೋರಿಸುತ್ತಾನೆ” ಎಂದು ಹೇಳಿದಳು.

ಆಮೇಲೆ ನೊಮೊಮಿಯು ತನ್ನ ಸೊಸೆಗೆ, “ಬೋವಜನು ನಮ್ಮ ಸಂಬಂಧಿಗಳಲ್ಲೊಬ್ಬನಲ್ಲದೆ ನಮ್ಮ ಸಮೀಪದ ಬಂಧುವೂ ನಮ್ಮ ಸಂರಕ್ಷಕನೂ ಆಗಿದ್ದಾನೆ” ಎಂದು ತಿಳಿಸಿದಳು.

<sup>21</sup> ಅದಕ್ಕೆ ರೂತಳು, “ಸುಗ್ಗಿಕಾಲ ಮುಗಿಯುವವರೆಗೂ ತನ್ನ ಹೆಣ್ಣುಳುಗಳ ಜೊತೆಯಲ್ಲೆಯೇ ಹೋಗಬೇಕೆಂದು ಬೋವಜನು ನನಗೆ ಹೇಳಿದ್ದಾನೆ” ಎಂದು ಹೇಳಿದಳು.

<sup>22</sup> ಆಗ ನೊಮೊಮಿಯು ತನ್ನ ಸೊಸೆಯಾದ ರೂತಳಿಗೆ, “ನೀನು ಅವನ ಹೆಣ್ಣುಳುಗಳ ಜೊತೆಯಲ್ಲ ಹೋಗುಮದೇ ಒಳ್ಳೆಯದು. ನೀನು ಬೇರೆ ಹೊಲಕ್ಕೆ ಹೋದರೆ ನಿನಗೆ ತೊಂದರೆಯಾಗಬಹುದು” ಎಂದಳು. <sup>23</sup> ರೂತಳು ಬೋವಜನ

<sup>†</sup> 2:17: ಮೂವತ್ತು ಸೇರು ಅಕ್ಷರಶಃ, ಒಂದು ಏಕಾ.

ಹೆಣ್ಣುಳುಗಳ ಜೊತೆಯಲ್ಲಿದ್ದುಕೊಂಡು ಗೋಧಿಯ ಮತ್ತು ಜವೆಗೋಧಿಯ ಸುಗ್ಗಿಕಾಲ ಮುಗಿಯುವವರೆಗೂ ಹಕ್ಕಲಾಯುತ್ತಿದ್ದಳು. ರಾತಳು ತನ್ನ ಅತ್ತೆಯಾದ ನೊಮೊಮಿಯ ಸಂಗಡ ಮನೆಯಲ್ಲಿದ್ದಳು.

### 3

ಕಣ

<sup>1</sup> ರಾತಳ ಅತ್ತೆಯಾದ ನೊಮೊಮಿಯು ಅವಳಿಗೆ, “ನನ್ನ ಮಗಳೇ, ನೀನು ಮದುವೆಮಾಡಿಕೊಂಡು ಕುಟುಂಬಸ್ತಳಾಗಿರುವುದು ಎಷ್ಟೋ ಒಳ್ಳೆ ಯದು. <sup>2</sup> ಬೋವಜನು ನಮ್ಮ ಸಂಬಂಧಿಕನಾಗಿದ್ದಾನೆ. ನೀನು ಅವನ ಹೆಣ್ಣುಳುಗಳ ಜೊತೆಯಲ್ಲಿದ್ದುಕೊಂಡು ಹಕ್ಕಲಾಯಿರುವೆ. ಇಂದು ರಾತ್ರಿ ಅವನು ಕಣದಲ್ಲ ಜವೆಗೋಧಿಯನ್ನು ತೂದವನು. <sup>3</sup> ನೀನು ಸ್ನಾನ ಮಾಡಿ ಶೃಂಗರಿಸಿಕೊಂಡು ಶ್ರೇಷ್ಠವಾದ ಉಡುಪುಗಳನ್ನು ಧರಿಸಿಕೊಂಡು ಕಣಕ್ಕೆ ಹೋಗು. ಆದರೆ ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೆ ಅವನಿಗೆ ಮರೆಯಾಗಿರು. <sup>4</sup> ಊಟವಾದ ಮೇಲೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕಾಗಿ ಅವನು ಮಲಗುತ್ತಾನೆ. ಅವನು ಎಲ್ಲ ಮಲಗುತ್ತಾನೆಂಬುದನ್ನು ನೋಡಿಕೊಂಡಿದ್ದು ಅಲ್ಲಗೆ ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅಲ್ಲಿಯೇ ಮಲಗಿಕೋ. ನೀನು ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುತ್ತಾನೆ” ಎಂದಳು.

<sup>5</sup> ಆಗ ರಾತಳು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಉತ್ತರಕೊಟ್ಟಳು.

<sup>6</sup> ರಾತಳು ಕಣಕ್ಕೆ ಹೋದಳು. ಅತ್ತೆಯು ಹೇಳಿದಂತೆಯೇ ರಾತಳು ಮಾಡಿದಳು.

<sup>7</sup> ಅನ್ನಪಾನಗಳನ್ನು ತೆಗೆದುಕೊಂಡು ಸಂತೃಪ್ತನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರಾತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು.

<sup>8</sup> ಮಧ್ಯರಾತ್ರಿಯ ಸುಮಾರಿನಲ್ಲಿ ಬೋವಜನು ನಿದ್ರೆಯಲ್ಲಿ ಹೊರಳಾಡಿ ಎಚ್ಚೆತ್ತನು. ಒಬ್ಬ ಸ್ತ್ರೀ ಯು ತನ್ನ ಪಾದಗಳ ಬಳಿಯಲ್ಲಿ ಮಲಗಿರುವುದನ್ನು ಕಂಡು ಅವನಿಗೆ ಬಹಳ ಆಶ್ಚರ್ಯವಾಯಿತು. <sup>9</sup> “ನೀನು ಯಾರು?” ಎಂದು ಬೋವಜನು ಕೇಳಿದನು.

“ನಾನು ನಿಮ್ಮ ದಾಸಿಯಾದ ರಾತಳು. ನೀನು ನನ್ನ ಸಂರಕ್ಷಕ. ನಿನ್ನ ಹೊದಿಕೆಯನ್ನು ನನ್ನ ಮೇಲೆ ಹಾಕು” ಎಂದು ಅವಳು ಬೇಡಿಕೊಂಡಳು.

<sup>10</sup> ಆಗ ಬೋವಜನು, “ಯುವತಿಯೇ, ಯೆಹೋವನು ನಿನಗೆ ದಯೆತೋರಲ. ನೀನು ನನ್ನ ಮೇಲೆ ತುಂಬಾ ಕರುಣೆಯನ್ನು ತೋರಿರುವೆ. ನೀನು ಮಿಥಲು ನೊಮೊಮಿಗೆ ತೋರಿದ ಕರುಣೆಗಿಂತಲೂ ಹೆಚ್ಚಿನ ಕರುಣೆಯನ್ನು ನನಗೆ ತೋರಿರುವೆ. ನೀನು ಒಬ್ಬ ತರುಣನನ್ನು ಅವನು ಬಡವನಾಗಿರಲ ಅಥವಾ ಶ್ರೀಮಂತನಾಗಿರಲ ಮದುವೆಗಾಗಿ

ಆರಿಸಿಕೊಳ್ಳಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. 11 ತರುಣಿಯೇ, ಹೆದರಬೇಡ, ನಿನ್ನ ಇಚ್ಛೆಯನ್ನು ನೆರವೇರಿಸುತ್ತೇನೆ. ನೀನು ಒಳ್ಳೆಯ ಸ್ತ್ರೀ ಎಂಬುದನ್ನು ನಮ್ಮ ಪಟ್ಟಣದ ಎಲ್ಲರೂ ಬಲ್ಲರು. 12 ನಾನು ಹತ್ತಿರದ ಸಂಬಂಧಿ ಎಂಬುದು ನಿಜ. ಆದರೆ ನನಗಿಂತಲೂ ಹತ್ತಿರದ ಸಂಬಂಧಿ ಇನ್ನೊಬ್ಬನಿದ್ದಾನೆ. 13 ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೆಮೆಲೆಕನ ಭೂಮಿಯನ್ನು ನಿನ್ನಿಗೋಸ್ಕರ ಕೊಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಿಗ್ಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.

14 ರಾತಳಿ ಬೆಳಗಿನ ಜಾವದವರೆಗೂ ಬೋವಜನ ಪಾದಗಳ ಬಳಿಯಲ್ಲಿಯೇ ಮಲಗಿದ್ದು ಇನ್ನೂ ಕತ್ತಲಿರುವಾಗಲೇ ಎದ್ದಳು.

ಬೋವಜನು ಅವಳಿಗೆ, “ನೀನು ನಿನ್ನ ರಾತ್ರಿ ನನ್ನಲ್ಲಿಗೆ ಬಂದಿದ್ದೆ ಎಂಬ ಸಂಗತಿಯು ರಹಸ್ಯವಾಗಿರಲಿ” ಎಂದು ಹೇಳಿದನು. 15 ಬೋವಜನು, “ನಿನ್ನ ಹೊದಿಕೆಯನ್ನು ಇಲ್ಲಿ ತೆಗೆದುಕೊಂಡು ಬಾ. ಅದನ್ನು ಸ್ವಲ್ಪ ಅಗಲಮಾಡಿ ಹಿಡಿದುಕೋ” ಎಂದನು.

ರಾತಳಿ ತನ್ನ ಹೊದಿಕೆಯನ್ನು ಅಗಲಮಾಡಿ ಹಿಡಿದಳು. ಬೋವಜನು ಆರು ಸೇರಿನಷ್ಟು ಜವೆಗೋಧಿಯನ್ನು ಅದರಲ್ಲಿ ಸುರಿದು ಚೆನ್ನಾಗಿ ಕಟ್ಟಿ ಅವಳ ಮೇಲೆ ಹೊರಿಸಿದನು. ಬಳಿಕ ಆಕೆ ಊರೊಳಗೆ ಹೋದಳು.

16 ರಾತಳಿ ತನ್ನ ಅತ್ತೆಯಾದ ನೊಮೊಮಿಯ ಮನೆಗೆ ಬಂದಳು. ನೊಮೊಮಿಯು ಆಕೆಗೆ, “ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು?” ಎಂದು ಕೇಳಿದಳು.

ರಾತಳಿ ನಡೆದ ಸಂಗತಿಯನ್ನು ಬೋವಜನು ತನಗೆ ಹೇಳಿದ್ದನ್ನೂ ಅತ್ತೆಗೆ ತಿಳಿಸಿದಳು. 17 ಅಲ್ಲದೆ “ನೀನು ಅತ್ತೆಯ ಬಳಿಗೆ ಬರಿಗೈಲಿ ಹೋಗಬಾರದೆಂದು ಆರು ಸೇರು ಜವೆಗೋಧಿಯನ್ನು ಕೊಟ್ಟನು” ಎಂದು ಹೇಳಿದಳು.

18 ನೊಮೊಮಿಯು, “ನನ್ನ ಮಗಳೇ, ಈ ಕಾರ್ಯದ ಫಲಿತಾಂಶ ಗೊತ್ತಾಗುವವರೆಗೆ ತಾಳ್ಮೆಯಿಂದಿರು. ಈ ಹೊತ್ತು ಅದನ್ನು ಇತ್ಯರ್ಥಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.

## 4

### ಬೋವಜ ಮತ್ತು ಮತ್ತೊಬ್ಬ ಸಂಬಂಧಿಕನು

1 ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದು ಸಮೀಪಬಂಧುವು ಅಲ್ಲದೆ ಹಾದು ಹೋಗುವವರೆಗೆ ಅವನು ಅಲ್ಲಿಯೇ ಕುಳಿತಿದ್ದನು.

ಅವನನ್ನು ಕಂಡ ಬೋವಜನು, “ಷ್ಠೇ ಹಿತನೇ ಇಲ್ಲ ಬಾ, ಇಲ್ಲ ಕುಳತುಕೋ” ಎಂದು ಕರೆದನು.

<sup>2</sup> ಆಮೇಲೆ ಬೋವಜನು ನಗರದ ಹಿರಿಯರಲ್ಲಿ ಹತ್ತುಮಂದಿಯನ್ನು ಕರೆದು ಅವರಿಗೆ, “ಇಲ್ಲ ಕುಳತುಕೋ” ಎಂದು ಹೇಳಿದನು. ಅವರು ಕುಳತುಕೊಂಡರು.

<sup>3</sup> ಆಗ ಬೋವಜನು ಆ ಸಮೀಪಬಂಧುವಿನೊಡನೆ ಮಾತಾಡಿ, “ನೊಮೊಮಿಯು ಮೊಹಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದಿದ್ದಾಳೆ. ಅವಳು ನಮ್ಮ ಸಂಬಂಧಿಯಾದ ಎಲೇಮೆಲೆಕನ ಹೊಲವನ್ನು ಮಾರುತ್ತಿದ್ದಾಳೆ. <sup>4</sup> ನಾನು ಇದರ ಬಗ್ಗೆ ನಿನಗೆ ಈ ಜನರ ಸಮ್ಮುಖದಲ್ಲಿ ಮತ್ತು ನಮ್ಮ ಹಿರಿಯರ ಸಮ್ಮುಖದಲ್ಲಿ ಹೇಳಬೇಕೆಂದು ತೀರ್ಮಾನಿಸಿದ್ದೇನೆ. ನೀನು ಆ ಹೊಲವನ್ನು ಕೊಂಡುಕೊಳ್ಳ ಬಯಸಿದರೆ ಕೊಂಡುಕೋ. ನಿನಗೆ ಕೊಂಡುಕೊಳ್ಳಲು ಇಷ್ಟವಿಲ್ಲದಿದ್ದರೆ ನನಗೆ ಹೇಳು. ನಿನ್ನ ಬಳಿಕ ಆ ಹೊಲವನ್ನು ಕೊಂಡುಕೊಳ್ಳುವ ಹಕ್ಕು ನನಗಿದೆ. ನೀನು ಆ ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು ಕೊಂಡುಕೊಳ್ಳುತ್ತೇನೆ.” ಅದಕ್ಕೆ ಅವನು, “ಸರಿ, ನಾನೇ ಕೊಂಡುಕೊಳ್ಳುತ್ತೇನೆ.” ಎಂದನು.

<sup>5</sup> ಅದಕ್ಕೆ ಬೋವಜನು, “ನೀನು ನೊಮೊಮಿಯಿಂದ ಆ ಹೊಲವನ್ನು ಕೊಂಡುಕೊಂಡರೆ ಸತ್ತವನ ಹೆಂಡತಿಯೂ ಮೊಹಾಬ್ಯಳೂ ಆಗಿರುವ ರೂತಳನ್ನು ಸಹ ನೀನು ಮದುವೆಯಾಗಬೇಕು. ರೂತಳಿಗೆ ಜನಿಸುವ ಮಗನು ಆ ಹೊಲಕ್ಕೆ ಹಕ್ಕುದಾರನಾಗುವನು. ಹೀಗೆ ಈ ಭೂಮಿಯು ಸತ್ತು ಹೋದವನ ಕುಟುಂಬದಲ್ಲೆಯೇ ಇದ್ದು ಅವನ ಹೆಸರಿನಲ್ಲೆಯೇ ಮುಂದುವರಿಯುವುದು” ಎಂದು ಹೇಳಿದನು.

<sup>6</sup> ಅದಕ್ಕೆ ಆ ಸಮೀಪಬಂಧು, “ನಾನು ಆ ಹೊಲವನ್ನು ಕೊಂಡುಕೊಳ್ಳಲಾರೆ. ಆ ಹೊಲ ನನಗೆ ಸೇರಬೇಕಾದರೂ ನಾನು ಅದನ್ನು ಕೊಂಡುಕೊಳ್ಳಲಾರೆ. ಒಂದುವೇಳೆ ನಾನು ಅದನ್ನು ಕೊಂಡುಕೊಂಡರೆ ನನ್ನ ಸ್ವಂತ ಹೊಲವನ್ನೇ ಕಳೆದುಕೊಳ್ಳಬೇಕಾಗುವುದು. ಆದ್ದರಿಂದ ನೀನೇ ಆ ಹೊಲವನ್ನು ಕೊಂಡುಕೊಳ್ಳಬಹುದು” ಎಂದು ಉತ್ತರಿಸಿದನು. <sup>7</sup> (ಇಸ್ರೇಲರಲ್ಲಿ ಪೂರ್ವಕಾಲದ ಪದ್ಧತಿಯೇನೆಂದರೆ, ಯೂಮದಾದರೊಂದು ವಸ್ತುವನ್ನು ಕೊಂಡುಕೊಳ್ಳುವಾಗಲೂ ತೆಗೆದುಕೊಳ್ಳುವಾಗಲೂ ಮಾತನ್ನು ದೃಢಪಡಿಸುವುದಕ್ಕೇ ಸ್ವರ ಒಬ್ಬನು ತನ್ನ ಕೆರವನ್ನು ಮತ್ತೊಬ್ಬನಿಗೆ ಕೊಡುತ್ತಿದ್ದನು.) <sup>8</sup> ಆದ್ದರಿಂದ ಆ ಸಮೀಪಬಂಧು, “ನೀನೇ ಹೊಲವನ್ನು ಕೊಂಡುಕೋ” ಎಂದು ಹೇಳಿ ತನ್ನ ಕೆರವನ್ನು ತೆಗೆದು ಬೋವಜನಿಗೆ ಕೊಟ್ಟನು.

<sup>9</sup> ಆಗ ಬೋವಜನು ಹಿರಿಯರಿಗೂ ಎಲ್ಲಾ ಜನರಿಗೂ, “ನಾನು ಎಲೇಮೆಲೆಕ್, ಕಿಲ್ಯೋನ್, ಮಹ್ಲೇನ್ ಇವರೆಲ್ಲರ ಆಸ್ತಿಯನ್ನು ನೊಮೊಮಿಯಿಂದ ಕೊಂಡುಕೊಳ್ಳುತ್ತಿದ್ದೇನೆ. ಇದಕ್ಕೆ ನೀನು ಸಾಕ್ಷಿಯಾಗಿದ್ದೀರಿ. <sup>10</sup> ಮೊಹಾಬ್ಯಳೂ ಮಹ್ಲೇನನ ಹೆಂಡತಿಯೂ ಆಗಿದ್ದ



ರಾತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳುತ್ತೇನೆ. ಸತ್ತುಹೋದ ಮನುಷ್ಯನ ಆಸ್ತಿಯು ಅವನ ಹೆಸರಿನಲ್ಲಿ ಉಳಿಯಲೆಂದು ನಾನು ಹೀಗೆ ಮಾಡುತ್ತಿದ್ದೇನೆ. ಹೀಗೆ ಮಾಡುವುದರಿಂದ ಸತ್ತವನ ಹೆಸರು ಅವನ ಕುಟುಂಬದಲ್ಲಿಯೂ ಅವನ ಆಸ್ತಿಯಲ್ಲಿಯೂ ಉಳಿಯುವುದು. ಇದಕ್ಕೆ ನೀವೇ ಸಾಕ್ಷಿಯಾಗಿದ್ದೀರಿ” ಎಂದು ನುಡಿದನು.

11 ನಗರದ್ವಾರದಲ್ಲಿ ಸೇರಿದ್ದ ಜನರಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲೆಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು! 12 ತಾಮಾರಳು ಯೆಹೂದನ ಮಗನಾದ ಪೆರೇಚನಿಗೆ ಜನ್ಮಕೊಟ್ಟಳು. ಅದರಿಂದ ಅವನ ಕುಟುಂಬವು ಅಭಿವೃದ್ಧಿ ಹೊಂದಿತು. ಹಾಗೆಯೇ ರಾತಳಿಂದ ಯೆಹೋವನು ನಿನಗೆ ಹಲವಾರು ಮಕ್ಕಳನ್ನು ಕೊಡಲಿ; ಅವನಂತೆಯೇ ನಿನ್ನ ಕುಟುಂಬವು ಅಭಿವೃದ್ಧಿ ಹೊಂದಲಿ” ಎಂದು ಆಶೀರ್ವದಿಸಿದರು.

13 ಬೋವಜನು ರಾತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರಾತಳು ಗರ್ಭವತಿಯಾಗಿ ಗಂಡುಮಗನಿಗೆ ಜನ್ಮಕೊಟ್ಟಳು. 14 ನಗರದ ಸ್ತ್ರೀಯರು ನೊವೊಮಿಗೆ, “ನಿನಗೆ ಈ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗು ಇಸ್ರೇಲಿನಲ್ಲಿ ಸುಪ್ರಸಿದ್ಧನಾಗಲಿ. 15 ಅವನು ನಿನ್ನನ್ನು ಉಜ್ಜೇವಿಸಮಾಡುವನು. ವೃದ್ಧಾಪ್ಯದಲ್ಲಿ ನಿನ್ನ ಸಂರಕ್ಷಕನಾಗಿರಲಿ. ನಿನ್ನನ್ನು ಪ್ರೀತಿಸುವ ನಿನ್ನ ಸೌಸೆಯು ನಿನಗಾಗಿ ಈ ಮಗುವನ್ನು ಹತ್ತಿದ್ದಾಳೆ. ಅವಳು ನಿನಗೆ, ಏಳುಮಂದಿ ಗಂಡುಮಕ್ಕಳಂತಲೂ ಶ್ಲೋಷವಾಗಿದ್ದಾಳೆ” ಎಂದು ಹೇಳಿದರು.

16 ನೊವೊಮಿಯು ಆ ಮಗುವನ್ನು ತನ್ನ ಉಡಿಲಲ್ಲಿಟ್ಟುಕೊಂಡು ಸಾಕಿಸಲುಹಿದಳು. 17 ನೆರೆಹೊರೆಯವರು ಮಗುವಿಗೆ ಹೆಸರಿಟ್ಟರು. ಆ ಸ್ತ್ರೀಯರು, “ನೊವೊಮಿಗೆ ಗಂಡುಮಗು ಹುಟ್ಟಿದೆ” ಎಂದರು. ನೆರೆಯವರು ಓಬೇದನೆಂದು ಹೆಸರಿಟ್ಟರು. ಓಬೇದನು ಇಷಾಯನ ತಂದೆ, ಇಷಾಯನು ರಾಜನಾದ ದಾವೀದನ ತಂದೆ.

**ರಾತ ಮತ್ತು ಬೋವಜನ ವಂಶವೃಕ್ಷ**

18 ಪೆರೇಚನ ವಂಶಾವಳಿ ಹೀಗಿದೆ:

ಪೆರೇಚನು ಹೆಚೋನನ ತಂದೆ.

19 ಹೆಚೋನನು ರಾಮನ ತಂದೆ.

ರಾಮನು ಅಮ್ಮೀನಾದ್ದಾನ ತಂದೆ.

20 ಅಮ್ಮೀನಾದ್ದಾನು ನಹಶೋನನ ತಂದೆ.

ನಹಶೂನನು ಸಲ್ಮೂ ನನ ತಂದೆ.

21 ಸಲ್ಮೂ ನನು ಬೂವಜನ ತಂದೆ.

ಬೂವಜನು ಓಬೇದನ ತಂದೆ.

22 ಓಬೇದನು ಇಷಯನ ತಂದೆ.

ಇಷಯನು ದಾವೀದನ ತಂದೆ.

**ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ**  
**The Holy Bible, Easy Reading Version, in the Kannada language**  
**of India**

copyright © 1992-2010 World Bible Translation Center

Language: ಕನ್ನಡ (Kannada)

Translation by: World Bible Translation Center

License Agreement for Bible Texts World Bible Translation Center Last Updated: September 21, 2006 Copyright © 2006 by World Bible Translation Center All rights reserved. These Scriptures: • Are copyrighted by World Bible Translation Center. • Are not public domain. • May not be altered or modified in any form. • May not be sold or offered for sale in any form. • May not be used for commercial purposes (including, but not limited to, use in advertising or Web banners used for the purpose of selling online add space). • May be distributed without modification in electronic form for non-commercial use. However, they may not be hosted on any kind of server (including a Web or ftp server) without written permission. A copy of this license (without modification) must also be included. • May be quoted for any purpose, up to 1,000 verses, without written permission. However, the extent of quotation must not comprise a complete book nor should it amount to more than 50% of the work in which it is quoted. A copyright notice must appear on the title or copyright page using this pattern: "Taken from the HOLY BIBLE: EASY-TO-READ VERSION™ © 2006 by World Bible Translation Center, Inc. and used by permission." If the text quoted is from one of WBTC's non-English versions, the printed title of the actual text quoted will be substituted for "HOLY BIBLE: EASY-TO-READ VERSION™." The copyright notice must appear in English or be translated into another language. When quotations from WBTC's text are used in non-saleable media, such as church bulletins, orders of service, posters, transparencies or similar media, a complete copyright notice is not required, but the initials of the version (such as "ERV" for the Easy-to-Read Version™ in English) must appear at the end of each quotation. Any use of these Scriptures other than those listed above is prohibited. For additional rights and permission for usage, such as the use of WBTC's text on a Web site, or for clarification of any of the above, please contact World Bible Translation Center in writing or by email at [distribution@wbtc.com](mailto:distribution@wbtc.com). World Bible Translation Center P.O. Box 820648 Fort Worth, Texas 76182, USA Telephone: 1-817-595-1664 Toll-Free in US: 1-888-54-BIBLE E-mail: [info@wbtc.com](mailto:info@wbtc.com) WBTC's web site – World Bible Translation Center's web site: <http://www.wbtc.org>

2013-11-06

---

PDF generated using Haiola and XeLaTeX on 11 Sep 2021 from source files dated 1 Dec

2020

6c905e49-cf79-5e7a-8ee9-7082c3baacf0